

SHARE YOUR EXPERIENCE  
ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE	
IP No.:	
OP No.:	



SRI DHARMASTHALA MANJUNATHESHWARA MULTI SPECIALITY HOSPITAL, UJIRE

ಬಳರೋಗಿ ಅನಿಸಿಕೆ ಪತ್ರ / IN PATIENT FEED BACK FORM

31/1/24

ರೋಗಿಯ ಹೆಸರು ಮತ್ತು ವಿಳಾಸ :  
Patient Name and Address

Lakshmi (113) 9481935968

ದೂರವಾಣಿ ಸಂಖ್ಯೆ/Phone Number : ..... ದಾಖಲಾದ ದಿನಾಂಕ/Admission Date .....

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆರೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ  
Consultation Doctors Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ  
Relief from the treatment  
given to the disease  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ತುರ್ತು/ಅಪಘಾತ  
Emergency/Casualty  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ದಾದಿಯರ ಸೇವೆಯ ಬಗ್ಗೆ  
Nursing Care Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ  
Operation Theatre Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಹೆರಿಗೆ ವಿಭಾಗದ ಸೇವೆ  
Labour Theatre Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಆಯಾಗಳ ಸೇವೆಯ ಬಗ್ಗೆ  
House Keeping Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಇನ್‌ಶೂರೆನ್ಸ್ ವಿಭಾಗದ ಸೇವೆ  
Insurance Department Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಸ್ವಾಗತ ಕೇಂದ್ರದ ಸೇವೆ  
Reception Counter Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಸಾರ್ವಜನಿಕ ಸಂಪರ್ಕ ಅಧಿಕಾರಿ  
Public Relationship Officer  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please Describe/ವಿವರಣೆ:

ಔಷಧ ವಿಭಾಗದ ಸೇವೆ  
Pharmacy Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:



ರಕ್ತ/ಮಲ/ಮೂತ್ರ ಪರೀಕ್ಷಾ  
ಕೇಂದ್ರದ ಸೇವೆ  
Laboratory Service

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಸ್ಯಾನಿಂಗ್ ಸೇವೆ  
USG Service

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಎಕ್ಸ್-ರೇ ವಿಭಾಗದ ಸೇವೆ  
X-Ray Service

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಸಿ.ಟಿ ಸ್ಯಾನಿಂಗ್ ಸೇವೆ  
C.T Scanning Service

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಇ.ಸಿ.ಜಿ ವಿಭಾಗದ ಸೇವೆ  
ECG Service

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಭೌತಚಿಕಿತ್ಸಾ ವಿಭಾಗದ ಸೇವೆ  
Physiotherapy Service

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಒಟ್ಟಾರೆ ಅನುಭವ  
Overall Experience

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಇತರ ಸೇವೆಗಳ ಬಗ್ಗೆ /Other Services

ಕುಡಿಯುವ ನೀರು/Drinking Water

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

Fan, AC, Lights, Water Facilities  
ಫ್ಯಾನ್, ಎಸಿ, ಲೈಟ್ ವ್ಯವಸ್ಥೆ

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಶುಚಿತ್ವ/Cleanliness

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಕ್ಯಾಂಟೀನ್ /Canteen

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಆಂಬುಲೆನ್ಸ್/Ambulance

ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಣೆ:

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

.....*Uvanthika Shikha, Harini Shikha, Leelakka, Puspakka*.....

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿಲ್ಲದಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಫಾರಸ್ಸು ಮಾಡುವಿರಾ

We you recommend our hospital to your friends and family

Yes/ಹೌದು

No/ಇಲ್ಲ

ಅನಿಸಿಕೆಗಳು  
Comments

*we impressed of your services. Good services. Thank you*

ಅನಿಸಿಕೆ/ಪ್ರತಿಕ್ರಿಯೆಗಳನ್ನು ನೀಡಿವವರು  
Feedback Submitted by

Patient/ರೋಗಿ

Patient Relative /ರೋಗಿ ಸಂಬಂಧಿ

Staff/ಸಿಬ್ಬಂದಿ

Signature